



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 38 | ಡಿಸೆಂಬರ್ 28, 2022 | ಬುಧವಾರ | ಪುಟಗಳು : 8 | ಬೆಲೆ : 2/-

ದಿನಾಂಕ : 26.12.2022ರಂದು ಬೆಂಗಳೂರಿನಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳಿಗೆ ಮೂರು ದಿನಗಳ ವಿಶೇಷ ತರಬೇತಿ ಶಿಬಿರ

ಬೆಂಗಳೂರು : ದಿನಾಂಕ : 26.12.2022 ರಿಂದ ದಿನಾಂಕ : 28.12.2022ರವರೆಗೆ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್‌ಐಸಿಎಂ)ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮೂರು ದಿನದ ತರಬೇತಿ ಶಿಬಿರವನ್ನು ಸಹಕಾರ ಸಂಘಗಳ ಜಂಟಿ ನಿಬಂಧ (ಪಟ್ಟಣ ಬ್ಯಾಂಕುಗಳ ವಿಭಾಗ)ರಾದ ಶ್ರೀ ಪ್ರಸಾದ ರೆಡ್ಡಿ ರವರು ಉದ್ಘಾಟಿಸಿ ಮಾತನಾಡಿ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರಿಗೆ, ಸಿಬ್ಬಂದಿ ವರ್ಗದವರಿಗೆ ವಿಚಾರ ಸಂಕಿರಣ, ಕಾರ್ಯಾಗಾರಗಳನ್ನು ಏರ್ಪಡಿಸಿ, ಪಟ್ಟಣ ಸಹಕಾರ ಬ್ಯಾಂಕುಗಳ ಬೆಳವಣಿಗೆಗೆ ಶ್ರಮಿಸುತ್ತಿದೆ. ಈ ಮೂರು ದಿನಗಳ ವಿಶೇಷ ತರಬೇತಿ ಶಿಬಿರದಲ್ಲಿ ನೀಡುವ ಉಪನ್ಯಾಸಗಳನ್ನು ಪಟ್ಟಣ ಸಹಕಾರ ಬ್ಯಾಂಕುಗಳ ಅಧಿಕಾರಿಗಳು ತಿಳಿದುಕೊಂಡು ಬ್ಯಾಂಕಿನ ಪ್ರಗತಿಗೆ ಶ್ರಮಿಸಬೇಕೆಂದರು.

ಮಹಾಮಂಡಳದ ನಿರ್ದೇಶಕರಾದ ಶ್ರೀ ರುದ್ರೇಗೌಡರು ಮಾತನಾಡಿ ಪಟ್ಟಣ ಸಹಕಾರ ಬ್ಯಾಂಕುಗಳಲ್ಲಿ ಅಧಿಕಾರಿ ವರ್ಗದವರು ಉತ್ತಮವಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಬ್ಯಾಂಕುಗಳ ಪ್ರಗತಿ ಸಾಧ್ಯವಾಗುತ್ತದೆ. ಪ್ರಯುಕ್ತ ನಮ್ಮ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ದೀರ್ಘಾವಧಿಯ ತರಬೇತಿಯಲ್ಲಿ ಭಾಗವಹಿಸಿ, ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.

ಮಹಾಮಂಡಳದ ಶಿಕ್ಷಣ ನಿಧಿ ಸಲಹಾ



ಸಮಿತಿ ಸದಸ್ಯರಾದ ಶ್ರೀ ಚಂದ್ರಮೌಳಿ ಎಸ್. ರವರು ಮಾತನಾಡಿ ಮಹಾಮಂಡಳವು ಮಾನ್ಯ ಅಧ್ಯಕ್ಷರಾದ ಶ್ರೀ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಪ್ರತಿ ತಿಂಗಳು ತರಬೇತಿ, ವಿಚಾರ ಸಂಕಿರಣಗಳನ್ನು ಹಮ್ಮಿಕೊಂಡು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಶ್ರಮಿಸುತ್ತಿದೆ.

ಕಾರ್ಯಕ್ರಮದಲ್ಲಿ ಮಹಾಮಂಡಳದ ವಿಶೇಷ ಆಹ್ವಾನಿತರಾದ ರಘುನಾಥ ಸಿ., ರವರು ಉಪಸ್ಥಿತರಿದ್ದರು. ಮೂರು ದಿನಗಳ ಕಾರ್ಯಾಗಾರದಲ್ಲಿ ಗೌಹಾತಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್‌ನ ಮಾಜಿ ನಿರ್ದೇಶಕರಾದ ಡಾ|| ಕೆ. ರಮೇಶ್, ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಪುಂಡಲೀಕ ಸಾಧುರೆ, ಚಾರ್ಟೆಡ್ ಅಕೌಂಟೆಂಟ್ ರಾದ ಶ್ರೀ ಸುಜಯ ಕುಣಿಕಾಳ, ಬೆಂಗಳೂರು ಗ್ರೇನ್ ಮರ್ಚೆಂಟ ಕೋ-ಆಪರೇಟಿವ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ಡಾ|| ಈಶ್ವರನ್ ವಿ., ಎಸ್‌ಬಿಐ, ಡಿಎಫ್‌ಹೆಚ್‌ಐಎನ್ ಪ್ರಾಂಶಿಯ ಮುಖ್ಯಸ್ಥ ಶ್ರೀ ಹೇಮಂತ ಅಧಿಕಾರಿ, ಬೆಂಗಳೂರು ಆರ್‌ಬಿಐಎನ್ ಡಿಎಸ್ ವಿಭಾಗದ ನಿವೃತ್ತ ಪ್ರಧಾನ ವ್ಯವಸ್ಥಾಪಕ ಶ್ರೀ ಕೆ. ಗಣೇಶನ್, ಸಿಂಡಿಕೇಟ್ ಬ್ಯಾಂಕ್ ಮತ್ತು ಬೆಂಗಳೂರು, ದಕ್ಷಿಣ ಭಾರತದ ಬ್ಯಾಂಕುಗಳ ಸಿಬ್ಬಂದಿ ತರಬೇತಿ ಕಾಲೇಜಿನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿನಾಯಕ ಎಂ. ಭಟ್, ಆರ್‌ಐಸಿಎಂ ನಿರ್ದೇಶಕರಾದ ಡಾ|| ಕೆ. ರವಿಚಂದ್ರನ್ ರವರುಗಳು ಉಪನ್ಯಾಸ ನೀಡಿದ್ದಾರೆ. ಪ್ರಾರಂಭದಲ್ಲಿ ತರಬೇತಿ ಶಿಬಿರಕ್ಕೆ ಆಗಮಿಸಿದ ಪಟ್ಟಣ ಸಹಕಾರ ಬ್ಯಾಂಕುಗಳ ಪ್ರತಿನಿಧಿಗಳನ್ನು ಹಾಗೂ ಗಣ್ಯರನ್ನು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಸ್ವಾಗತಿಸಿದರು. ಆರ್‌ಐಸಿಎಂನ ಶ್ರೀಮತಿ ಸೌಮ್ಯ ಎಸ್. ರವರು ವಂದನಾರ್ಪಣೆ ಸಲ್ಲಿಸಿದರು. ಈ ವಿಚಾರ ಸಂಕಿರಣದಲ್ಲಿ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳಿಂದ 60 ಪ್ರತಿನಿಧಿಗಳು ಭಾಗವಹಿಸಿದ್ದರು.

ಅತೀಯ ಸಹಕಾರಿಗಳೇ...

ಅತಿದೊಡ್ಡ ಆರ್ಥಿಕತೆಯ
ಸಂಭ್ರಮ ಮತ್ತು ವಾಸ್ತವ

2022ರ ವರ್ಷಕ್ಕೆ ವಿದಾಯ ಹೇಳುವ ವೇಳೆಗೆ ನಮ್ಮ ದೇಶ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದು ಸಂಭ್ರಮಿಸಲಾಗುತ್ತಿದೆ. ಇದು ನಿಜಕ್ಕೂ ನಮಗೆಲ್ಲ ಸಂತಸ ತರುವ ವಿಷಯವೇ. ಅಲ್ಲದೇ, ಇನ್ನು ಕೆಲ ವರ್ಷಗಳಲ್ಲೇ ನಮ್ಮ ದೇಶ ಶ್ರೀಮಂತ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಲಿದೆ ಎನ್ನುವ ಅತ್ಯುತ್ತಮ ಮಾತುಗಳೂ ಕೇಳಿ ಬರುತ್ತಿವೆ.

ಇರಲಿ, ಮೇಲಿನ ಮಾತುಗಳನ್ನು ಪಕ್ಕಕ್ಕೆಟ್ಟು, ಆರ್ಥಿಕ ತಜ್ಞರು ಇದರ ಬಗ್ಗೆ ಏನು ಹೇಳುತ್ತಾರೆ ನೋಡೋಣ: "ಸದ್ಯ ದೇಶದ ಜನರ ಖರೀದಿ ಸಾಮರ್ಥ್ಯ ಮತ್ತು ಬಂಡವಾಳ ಹೂಡಿಕೆಯು ಇನ್ನೂ ಚೇತರಿಸಿಕೊಂಡಿಲ್ಲದ ಕಾರಣ, ದೇಶದ ಆರ್ಥಿಕ ಬೆಳವಣಿಗೆಯು ಬಹಳ ದುರ್ಬಲವಾದ ಸ್ಥಿತಿಯಲ್ಲಿದೆ. ದೇಶದ ಆರ್ಥಿಕತೆ ಪುಟಿದೇಳಲು ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಮುಖ್ಯವಾಗಿ ರಫ್ತು, ಬಂಡವಾಳ ಹೂಡಿಕೆ ಮತ್ತು ಜನರ ಖರೀದಿ ಸಾಮರ್ಥ್ಯ ಹೆಚ್ಚಿಸಲು ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಂಡಲ್ಲಿ, ದೇಶದ ಆರ್ಥಿಕ ಬೆಳವಣಿಗೆಗೆ ಚಾಲನೆ ದೊರೆಯಲಿದೆ" ಇದು ಆರ್‌ಬಿಎ ಹಣಕಾಸು ನೀತಿ ಸಮಿತಿಯ ಸದಸ್ಯ ಜಯಂತ್ ಆರ್. ವರ್ಮ ಅವರ ಮಾತುಗಳು.

"ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಬೇಕು ಎನ್ನುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಈ ಗುರಿ ಸಾಧಿಸಿದ ಬಳಿಕವೂ, ಭಾರತವನ್ನು 'ಮಧ್ಯಮ ಆದಾಯ'ದ ದೇಶವೆಂದು ಗುರುತಿಸಲಾಗುತ್ತದೆ. ಏಕೆಂದರೆ, ತಲಾದಾಯ ವಾರ್ಷಿಕ ರೂ. 2.78 ಲಕ್ಷ ಇರುತ್ತದೆ. ಹೀಗಾಗಿ, ಭಾರತವು ಶ್ರೀಮಂತ ದೇಶವಾಗಲು ಶೇ.8 ರಿಂದ 9ರ ಜಿಡಿಪಿ ಬೆಳವಣಿಗೆಯೊಂದಿಗೆ ಸಾಗಿದರೂ, ಅಭಿವೃದ್ಧಿ ಹೊಂದಿದ ದೇಶವಾಗಲು ಇನ್ನೂ ದಶಕಗಳು ಬೇಕಾಗುತ್ತದೆ" ಎನ್ನುವುದು, ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್, ಸಿ ರಂಗರಾಜನ್ ಅವರ ಅಭಿಪ್ರಾಯ.

ದೇಶದ ಕೆಲವೇ ಕೆಲ ಉದ್ಯಮಿಗಳು ನಿತ್ಯದ ಲೆಕ್ಕದಲ್ಲಿ, ಗಂಟೆಗಳ ಲೆಕ್ಕದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು ನಾವು ಸಂಭ್ರಮಿಸುವ ಮನ್ನ, ಇನ್ನೊಂದು ವರದಿ ಕಡೆ ನೋಡೋಣ; ಏಷ್ಯಾ ಖಂಡದಲ್ಲೇ ಭಾರತ ಅತ್ಯಂತ ಹಸಿವಿನ ದೇಶವಾಗಿದೆ. ಸೂಚ್ಯಂಕದ ಪ್ರಕಾರ; ನೆರೆಯ ದೇಶಗಳು ನಮಗಿಂತಲೂ ಉತ್ತಮ ಸ್ಥಾನದಲ್ಲಿವೆ. ಜಗತ್ತಿನ 121 ದೇಶಗಳ ಪೈಕಿ ಭಾರತ 107ನೇ ಸ್ಥಾನದಲ್ಲಿದೆ. ಇದು 2022ರ ಜಾಗತಿಕ ಹಸಿವಿನ ಸೂಚ್ಯಂಕ ಕುರಿತ ಐಎಂಎಫ್ ವರದಿ. ಇದು ನನ್ನನ್ನು ತೀವ್ರ ಆತಂಕಕ್ಕೀಡು ಮಾಡಿತು. ನಿಜ, ನಮ್ಮ ದೇಶ ಒಟ್ಟು ಉತ್ಪಾದನೆಯ ಮಟ್ಟದಲ್ಲಿ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದು ಪ್ರಭಾವಶಾಲಿ ಎನ್ನುವುದನ್ನು ಒಪ್ಪಿಕೊಳ್ಳೋಣ. ಆದರೆ, ತಲಾ ಆದಾಯದ ವಿಷಯದಲ್ಲಿ ನಮ್ಮ ದೇಶ 142ನೇ ಸ್ಥಾನದಲ್ಲಿರುವುದನ್ನೂ ನಾವು ಗಮನಿಸಿದರೆ, ಅಭಿವೃದ್ಧಿಯ ದಾರಿಯಲ್ಲಿ ನಾವು ಬಹಳ ದೂರ ಸಾಗಬೇಕಾಗಿದೆ ಎನ್ನುವುದು ಅರ್ಥವಾಗುತ್ತದೆ. ಈ ವಿಷಯದತ್ತ ದೇಶದ ಆರ್ಥಿಕ ನೀತಿ ನಿರೂಪಕರು ಗಮನ ಹರಿಸಿ, ಮುಂದಿನ ಆರ್ಥಿಕ ಬೆಳವಣಿಗೆಗೆ ಉತ್ತಮ ನೀಲನಕ್ಷೆಯನ್ನು ಸಿದ್ಧಪಡಿಸಲಿ ಎಂದು ಆಶಿಸುತ್ತೇನೆ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ಕಿರು ಹಣಕಾಸು
ಸಂಸ್ಥೆಗಳ ಸಾಲ ನೀಡಿಕೆ
ಶೇ.11ರಷ್ಟು ಹೆಚ್ಚಳ

ನವದೆಹಲಿ : ಜನರ ಖರೀದಿ ಸಾಮರ್ಥ್ಯ ಮತ್ತು ಬಂಡವಾಳ ಹೂಡಿಕೆಯು ಇನ್ನೂ ಚೇತರಿಸಿಕೊಂಡಿಲ್ಲದ ಕಾರಣ, ದೇಶದ ಆರ್ಥಿಕ ಬೆಳವಣಿಗೆಯು ಸದ್ಯ ಬಹಳ ದುರ್ಬಲವಾದ ಸ್ಥಿತಿಯಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಎ) ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸದಸ್ಯ ಜಯಂತ್ ಆರ್. ವರ್ಮ ಹೇಳಿದ್ದಾರೆ. ಆರ್ಥಿಕತೆಗೆ ಎಲ್ಲ ರೀತಿಯ ಬೆಂಬಲದ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ.

ರಫ್ತು, ಸರ್ಕಾರದ ವೆಚ್ಚ, ಬಂಡವಾಳ ಹೂಡಿಕೆ ಮತ್ತು ಜನರ ಖರೀದಿ ಸಾಮರ್ಥ್ಯವು ದೇಶದ ಆರ್ಥಿಕ ಬೆಳವಣಿಗೆಗೆ ಪ್ರಮುಖವಾದ ನಾಲ್ಕು ಚಾಲಕ ಶಕ್ತಿಗಳಾಗಿವೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ರಫ್ತು ಮತ್ತು ಸರ್ಕಾರದ ವೆಚ್ಚವು ಆರ್ಥಿಕತೆಗೆ ಬೆಂಬಲ ನೀಡಿದೆ. ಆದರೆ, ಬಂಡವಾಳ ಹೂಡಿಕೆ ಮತ್ತು ಜನರ ಖರೀದಿ ಸಾಮರ್ಥ್ಯವು ಚೇತರಿಕೆ ಕಂಡುಕೊಳ್ಳಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಜಾಗತಿಕ ಆರ್ಥಿಕತೆಯು ಮಂದಗತಿಯಲ್ಲಿ ಇರುವುದರಿಂದ ರಫ್ತು ವಹಿವಾಟು ದೇಶದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲಕ ಶಕ್ತಿ ಆಗಿಲ್ಲ. ವಿತ್ತೀಯ ಮಿತಿಗಳಿಂದಾಗಿ ಸರ್ಕಾರದ ವೆಚ್ಚವು ಸೀಮಿತಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಬೇರೆ ದೇಶಗಳಂತೆ ಭಾರತವು ಆರ್ಥಿಕ ಹಿಂಜರಿತದ ಅಪಾಯವನ್ನು ಎದುರಿಸುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಖಾಸಗಿ ಕ್ರಿಪ್ಟೋ ಹೂಡಿಕೆ ನಿಷೇಧ ಅಗತ್ಯ ಕ್ರಿಪ್ಟೋ ಕರೆನ್ಸಿ ಆರ್ಥಿಕ ಬಿಕ್ಕಟ್ಟಿಗೆ ದಾರಿ: ಆರ್‌ಬಿಐ ಗವರ್ನರ್

ಮುಂಬೈ : ಖಾಸಗಿ ಕ್ರಿಪ್ಟೋ ಕರೆನ್ಸಿಗಳನ್ನು ಬೆಳೆಯಲು ಬಿಟ್ಟರೆ ಮುಂದಿನ ದಿನಗಳಲ್ಲಿ ಅವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಇತ್ತೀಚೆಗೆ ಎಚ್ಚರಿಕೆ ನೀಡಿದ್ದಾರೆ. ನಷ್ಟದ ಅಪಾಯ ಇರುವ ಬಿಟ್‌ಕಾಯಿನ್ ತರಹದ ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆಯನ್ನು ನಿಷೇಧಿಸುವ ಅಗತ್ಯ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಆರ್ಥಿಕತೆ ಮತ್ತು ಹಣಕಾಸು ಸ್ಥಿರತೆಯ ದೃಷ್ಟಿಯಿಂದ ಕ್ರಿಪ್ಟೋ ಕರೆನ್ಸಿಗಳು ಹೆಚ್ಚಿನ ಅಪಾಯ ಹೊಂದಿವೆ ಎಂದು ಕಾರ್ಯಕ್ರಮವೊಂದರಲ್ಲಿ ಅವರು ಹೇಳಿದ್ದಾರೆ.

ಕ್ರಿಪ್ಟೋ ಕರೆನ್ಸಿ ವಿನಿಮಯ ನಡೆಸುವ ಎಫ್‌ಟಿಎಕ್ಸ್ ಕಂಪನಿ ಕುಸಿದಿದ್ದು, ಅಮೇರಿಕದ ಇತಿಹಾಸದಲ್ಲಿಯೇ ಇದೊಂದು ದೊಡ್ಡ ಹಣಕಾಸು ವಂಚನೆ ಎಂದು ಕರೆಯಲಾಗುತ್ತಿದೆ. ಇಂತಹ ಹೂಡಿಕೆಗಳಿಂದ ಎದುರಾಗುವ ಅಪಾಯಗಳನ್ನು ಈ ಬೆಳವಣಿಗೆಯು ಸ್ಪಷ್ಟಪಡಿಸುತ್ತದೆ ಎಂದು ದಾಸ್ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಳಿಕ, ಕ್ರಿಪ್ಟೋ ಕರೆನ್ಸಿಗಳ ಕುರಿತ ನಮ್ಮ ನಿಲುವಿನ ಬಗ್ಗೆ ಇನ್ನೂ ಹೆಚ್ಚು ಹೇಳಬೇಕು ಎಂದು ನನಗೆ ಅನ್ನಿಸುತ್ತಿಲ್ಲ. ಖಾಸಗಿ ಕ್ರಿಪ್ಟೋ ಕರೆನ್ಸಿಗಳ ಮೌಲ್ಯವು ರೂ.15.77ಲಕ್ಷ ಕೋಟಿಯಿಂದ ರೂ.11.62ಲಕ್ಷ ಕೋಟಿಗೆ ಕುಸಿತ ಕಂಡಿದೆ ಎಂದು ಅವರು ತಿಳಿಸಿದ್ದಾರೆ. ಕ್ರಿಪ್ಟೋ ಕರೆನ್ಸಿ ವಹಿವಾಟು ಶೇ.100ರಷ್ಟು ಉಹಗಳನ್ನು ಆಧರಿಸಿದೆ, ಅದನ್ನು ನಿಷೇಧಿಸಬೇಕು ಎನ್ನುವ ಅಭಿಪ್ರಾಯಕ್ಕೆ ಈಗಲೂ ಬದ್ಧ. ನೀವು ಅದನ್ನು ಕಾನೂನಿನ ವ್ಯಾಪ್ತಿಗೆ ತಂದು ಅದನ್ನು ಬೆಳೆಯಲು ಬಿಟ್ಟರೆ, ಆಗ ಖಾಸಗಿ ಕ್ರಿಪ್ಟೋ ಕರೆನ್ಸಿಗಳೇ ಮುಂದಿನ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿವೆ. ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದಿದ್ದಾರೆ. ಕ್ರಿಪ್ಟೋ ಕರೆನ್ಸಿಗಳ ಬಗ್ಗೆ ಬೇರೆ ಬೇರೆ ದೇಶಗಳು ಭಿನ್ನ ನಿಲುವನ್ನು ಹೊಂದಿವೆ. ಆದರೆ, ಅವುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎನ್ನುವ ನಿಲುವಿಗೆ ಆರ್‌ಬಿಐ ಬದ್ಧವಾಗಿದೆ ಎಂದು ದಾಸ್ ಸ್ಪಷ್ಟಪಡಿಸಿದ್ದಾರೆ.

ವ್ಯವಸ್ಥೆಯನ್ನು ಮುರಿಯುವುದು ಕ್ರಿಪ್ಟೋ ಕರೆನ್ಸಿಗಳ ಹಿಂದಿರುವ ಉದ್ದೇಶ. ಕೇಂದ್ರೀಯ ಬ್ಯಾಂಕ್‌ಗಳು ಹೊರಡಿಸುವ ಕರೆನ್ಸಿಗಳಲ್ಲಿ ಹಾಗೂ ಕಾನೂನಿನ ಮೂಲಕ ನಿಯಂತ್ರಿಸಲಾಗುವ ಹಣಕಾಸು ವ್ಯವಸ್ಥೆಯಲ್ಲಿ ಅವುಗಳಿಗೆ ನಂಬಿಕೆ ಇಲ್ಲ ಎಂದು ದಾಸ್ ಹೇಳಿದ್ದಾರೆ.



ನೇರ ತೆರಿಗೆ : ರೂ.13.63 ಲಕ್ಷ ಕೋಟಿ ಸಂಗ್ರಹ

ನವದೆಹಲಿ : ನೇರ ತೆರಿಗೆಯ ಸರಾಸರಿ ಸಂಗ್ರಹವು ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ ಶೇ.26ರಷ್ಟು ಹೆಚ್ಚಾಗಿದ್ದು ರೂ.13.63ಲಕ್ಷ ಕೋಟಿಗೆ ತಲುಪಿದೆ. ಟಿಡಿಎಸ್ ಮತ್ತು ಕಾರ್ಪೊರೇಟ್ ಮುಂಗಡ ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಆಗಿರುವುದೇ ಈ ಪ್ರಮಾಣದ ಬೆಳವಣಿಗೆಗೆ ಕಾರಣ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ತಿಳಿಸಿದೆ. ಡಿಸೆಂಬರ್ 17ರವರೆಗೆ ರೂ.2.28ಲಕ್ಷ ಕೋಟಿ ತೆರಿಗೆ ಮರುಪಾವತಿ ಮಾಡಲಾಗಿದೆ.

ತೆರಿಗೆ ಮರುಪಾವತಿ ನೀಡಿದ ಬಳಿಕ ನಿವ್ವಳ ತೆರಿಗೆ ಸಂಗ್ರಹ ರೂ.11.35ಲಕ್ಷ ಕೋಟಿಗೆ ತಲುಪಿದ್ದು, ಬಜೆಟ್ ಅಂದಾಜಿನ ಶೇ.80ರಷ್ಟು ಆಗಿದೆ. ಪ್ರಸಕ್ತ ಹಣಕಾಸು ವರ್ಷಕ್ಕೆ ನೇರ ತೆರಿಗೆ ಸಂಗ್ರಹವು ರೂ.14.20ಲಕ್ಷ ಕೋಟಿ ಆಗಲಿದೆ ಎಂದು ಬಜೆಟ್‌ನಲ್ಲಿ ಅಂದಾಜು ಮಾಡಲಾಗಿದೆ. ಒಟ್ಟು ತೆರಿಗೆ ಸಂಗ್ರಹದಲ್ಲಿ ಮುಂಗಡ ತೆರಿಗೆ ಸಂಗ್ರಹ ರೂ.5.21ಲಕ್ಷ ಕೋಟಿ, ಟಿಡಿಎಸ್ ರೂ.6.44ಲಕ್ಷ ಕೋಟಿ ಸೇರಿಕೊಂಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ತೆರಿಗೆ ಮರುಪಾವತಿ



ಪ್ರಕ್ರಿಯೆಯನ್ನು ವೇಗವಾಗಿ ನಡೆಸಲಾಗುತ್ತಿದೆ. ದೃಢೀಕರಿಸಿರುವ ಐಟಿಆರ್‌ಗಳಲ್ಲಿ ಡಿಸೆಂಬರ್ 17ರವರೆಗೆ ಶೇ.96.5ರಷ್ಟು ಮರುಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.

2023ರಲ್ಲಿ ಆರ್ಥಿಕ ಹಿಂಜರಿತದತ್ತ ನಾಗುತ್ತಿದೆ ಜಾಗತಿಕ ವಿತ್ತ ಜಗತ್ತು

► ರಂಗಸ್ವಾಮಿ ಮೂನಕನಹಳ್ಳಿ

ಜಗತ್ತು ಅತ್ಯಂತ ವೇಗವಾಗಿ ಬದಲಾಗುತ್ತಿದೆ. ಅದರಲ್ಲೂ ವಿತ್ತ ಜಗತ್ತು ಕ್ಷಣದಿಂದ ಕ್ಷಣಕ್ಕೆ ಉಂಟಾಗುವ ಅಸಾಧ್ಯವಾದ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. 2023ರಲ್ಲಿ ನಮ್ಮ ವಿತ್ತ ಜಗತ್ತಿಗೆ ಬೇಕಾದ ಕಾಯಕಲ್ಪವಾಗುತ್ತದೆಯೇ? ಎನ್ನುವ ಪ್ರಶ್ನೆಗೆ ಉತ್ತರ ನಿರಾಶಾದಾಯಕವಾಗಿದೆ. ಜಾಗತಿಕ ವಿತ್ತ ಜಗತ್ತು, ಕಣ್ಣಿಗೆ ಪಟ್ಟ ಕಟ್ಟಿ 5-6 ಬಾರಿ ಜೋರಾಗಿ ತಿರುಗಿಸಿ ಬಿಟ್ಟು ಮನುಷ್ಯನಂತೆ ವರ್ತಿಸುತ್ತಿದೆ.

ಎತ್ತ ಸಾಗಬೇಕು ಎನ್ನುವ ನಿಖರತೆಯ ಕೊರತೆ ಇಂದು ಬಹಳ ಹೆಚ್ಚಾಗಿದೆ. ರಿಸೆಶನ್ ಅಥವಾ ಆರ್ಥಿಕ ಹಿಂಜರಿತ ಎನ್ನುವುದು ಶುರುವಾಗಿದೆ. ಅದು ಜಾಗತಿಕ ಮಟ್ಟದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸಲಿದೆ. ಇಂದು ಅಮೇರಿಕಾ ಮತ್ತು ಚೀನಾದಲ್ಲಿ ಆದದ್ದು ಕ್ಷಣ ಮಾತ್ರದಲ್ಲಿ ಜಗತ್ತಿಗೂ ತಲುಪುತ್ತದೆ. ಆ ಮಟ್ಟಿನ ಅವಲಂಬನೆ ಇಂದು ಸೃಷ್ಟಿಯಾಗಿದೆ.

ಎಲ್ಲಕ್ಕೂ ಪ್ರಥಮವಾಗಿ ಈ ರಿಸೆಶನ್ ಅಥವಾ ಆರ್ಥಿಕ ಹಿಂಜರಿತ ಏಕೆ ಉಂಟಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ :

ಗಮನಿಸಿ ಆರ್ಥಿಕ ಹಿಂಜರಿತ ಉಂಟಾಗಲು ಪ್ರಮುಖ ಕಾರಣ...

1. ಸಫ್ಟೈ ಚೈನ್ ನಲ್ಲಿ ಕುಸಿತ ಉಂಟಾಗುವುದು
2. ಜಾಗತಿಕ ಮಟ್ಟದ ಯುದ್ಧ
3. ಹಣದುಬ್ಬರ
4. ಜಾಗತಿಕ ರೋಗ-ರೂಜಿನಗಳು

2020 ರಿಂದ ನಾವು ಇವೆಲ್ಲವನ್ನೂ ಅನುಭವಿಸುತ್ತಾ ಬಂದಿದ್ದೇವೆ. ಸಫ್ಟೈ ಚೈನ್ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಇನ್ನೂ ನಿಂತಿಲ್ಲ. ಇದರ ಕಾರಣ ಆದ ಬೆಲೆ ಹೆಚ್ಚಳ ಎಲ್ಲರನ್ನೂ ತಟ್ಟಿದೆ, ಪಾಂಡೆಮಿಕ್ ಕಾರಣ ಅಮೇರಿಕಾ ಮತ್ತಿತರ ದೇಶಗಳು ಹೊಸದಾಗಿ ಸೃಷ್ಟಿಸಿದ 13 ಟ್ರಿಲಿಯನ್ ಅಮೆರಿಕನ್ ಡಾಲರ್ ಸಾಲ ಜಗತ್ತಿನಾದ್ಯಂತ ಹಣದುಬ್ಬರದ ಏರಿಕೆಗೆ ಕಾರಣವಾಗಿದೆ. ಇವತ್ತಿನ ವಿತ್ತ ಜಗತ್ತು ರಿಸೆಶನ್ ಕಡೆಗೆ ಸಾಗಲು ಅತಿ ದೊಡ್ಡ ಪ್ರಮುಖ ಕಾರಣ ಹಣದುಬ್ಬರ ಎನ್ನುವುದು ಇಂದಿಗೆ ಎಲ್ಲರಿಗೂ ತಿಳಿದ ವಿಷಯವಾಗಿದೆ. ಇನ್ನು 4ನೇ ಕಾರಣವಾದ ರೋಗರುಜಿನಗಳು ಇನ್ನೂ ಮುಗಿದಿಲ್ಲ.

ಈ ಲೇಖನ ಬರೆಯುವ ವೇಳೆಯಲ್ಲಿ ಚೀನಾ ತನ್ನ ಜೀರೋ ಕೋವಿಡ್ ಪಾಲಿಸಿಯ ಅಡಿಯಲ್ಲಿ ಕೋಟ್ಯಂತರ ಜನರನ್ನು ಲಾಕ್ ಡೌನ್‌ನಲ್ಲಿರಿಸಿದೆ. ಚೀನಾದಲ್ಲಿ ಕೋವಿಡ್ ಸೋಂಕು ಮತ್ತೆ ಏರುಗತಿಯಲ್ಲಿದೆ. ಚೀನಾದ ನಡೆ ನಿಗೂಢವಾಗಿದೆ. ಈ ಕಾರಣಗಳಿಂದ ಜನರಲ್ಲಿ ಭಯ ಆವರಿಸಿದೆ. ಖರ್ಚು ಮಾಡುವ ಮುನ್ನ ಯೋಚಿಸಲು ಶುರು ಮಾಡಿದ್ದಾರೆ, ಸರಕಾರಗಳು ಕೂಡ ತಮ್ಮ ಸ್ಟೆನ್ಡ್ ಕಡಿತಗೊಳಿಸುತ್ತವೆ. ಒಂದು ದೇಶ ಆರ್ಥಿಕ ಹಿಂಜರಿತ ಕಾಣಲು ಇನ್ನು ಹಲವು ಕಾರಣಗಳು ದೇಶಕ್ಕೆ ನೀಡುತ್ತವೆ. ಜಾಗತಿಕ ವಿತ್ತ ಜಗತ್ತು ಹಿಂಜರಿತೆಯ ಹಂತಕ್ಕೆ ಸಾಗಲು ಇಂದಿನ ದಿನದಲ್ಲಿ ಹಲವು ಕಾರಣಗಳಿವೆ, ಅವುಗಳಲ್ಲಿ ಮುಖ್ಯವಾದವುಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡೋಣ.

1. **ಬಲಿಷ್ಠ ಅಮೆರಿಕನ್ ಡಾಲರ್ :** ಅಮೆರಿಕಾದ ಡಾಲರ್ 2 ದಶಕದಲ್ಲಿ ಕಾಣದ ಮಟ್ಟಿಗೆ ಬಲಿಷ್ಠವಾಗಿದೆ. ನೀವು ಗಮನಿಸಿ ನೋಡಿ ಅಮೇರಿಕಾ



ದೇಶ ಆರ್ಥಿಕವಾಗಿ ಹಿಂಜರಿತ ಅನುಭವಿಸುತ್ತಿದೆ. ಡಾಲರ್ ಜಾಗತಿಕವಾಗಿ ಮೌಲ್ಯ ಕಳೆದುಕೊಳ್ಳಬೇಕು, ಆದರೆ ಅದಾಗುತ್ತಿಲ್ಲ, ಅದಕ್ಕೆ ವಿರುದ್ಧವಾಗಿ ಡಾಲರ್ ಬೆಲೆಯಲ್ಲಿ ಹೆಚ್ಚಳವಾಗಿದೆ. ಇದಕ್ಕೆ ಪ್ರಮುಖ ಕಾರಣ ಅಮೇರಿಕಾ ತನ್ನ ಫೆಡರಲ್ ಬಡ್ಡಿ ದರವನ್ನು ಒಂದೇ ಸಮನೆ ಹೆಚ್ಚಿಸುತ್ತಿರುವುದು. ಹೆಚ್ಚು ಹಣ ಸೃಷ್ಟಿಸಿದರ ಫಲವಾಗಿ ಹಣದುಬ್ಬರ ನಿಯಂತ್ರಣಕ್ಕೆ ಬಾರದ ಮಟ್ಟಿಗೆ ಏರಿಕೆ ಕಂಡಿತು. ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ಅಮೇರಿಕಾ ತನ್ನ ಬಡ್ಡಿ ದರವನ್ನು ಹೆಚ್ಚಿಸಲು ಶುರು ಮಾಡಿತು. ರಷ್ಯಾ ಮತ್ತು ಉಕ್ರೇನ್ ನಡುವಿನ ತಿಕ್ಕಾಟ ಜಾಗತಿಕ ಮಟ್ಟದಲ್ಲಿ ಅಸ್ಥಿರತೆಯನ್ನು ಹೆಚ್ಚು ಮಾಡಿದೆ. ಇಂತಹ ಸಂದರ್ಭದಲ್ಲಿ ಹೊಡೆಕೆದಾರನಿಗೆ ಎರಡು ಕಾರಣಗಳು ಡಾಲರ್ ಹಿಂದೆ ಓಡಲು ಪ್ರೇರಣೆ ನೀಡಿವೆ, ಒಂದು ಹೆಚ್ಚಿದ ಬಡ್ಡಿದರ, ಎರಡು ಸೇಫ್ಟಿ, ಈ ಕಾರಣದಿಂದ ಮತ್ತು ಬೇರೆ ದೇಶಗಳು ಕೂಡ ತಮ್ಮ ಟ್ರೇಡ್ ಬ್ಯಾಲೆನ್ಸ್ ಉಳಿಸಿಕೊಳ್ಳುವ ಸಲುವಾಗಿ ಡಾಲರ್‌ಗೆ ತಕ್ಕಂತೆ ತಮ್ಮ ಹಣವನ್ನು ಹೊಂದಿಸಿಕೊಳ್ಳುವ ಕಾರ್ಯಮಾಡಿವೆ. ನೈಜವಾಗಿ ಕಾಣದ ಈ ಏರಿಕೆ ಮಾರುಕಟ್ಟೆಯ ಮೇಲೆ ಪ್ರಭಾವ ಬೀರುತ್ತದೆ. 1 ಪ್ರತಿಶತ ಡಾಲರ್ ಮೌಲ್ಯ ಏರಿಕೆ 0.5 ಪ್ರತಿಶತ ಒಟ್ಟಾರೆ ಮಾರುಕಟ್ಟೆ ಕುಸಿತಕ್ಕೆ ಕಾರಣವಾಗುತ್ತದೆ. ನೆನಪಿರಲಿ ಇವೆಲ್ಲಾ ಚೈನ್ ಲಿಂಕ್‌ಗಳು, ಒಂದು ಕುಸಿಯಲು ಶುರುವಾದರೆ, ಕುಸಿತದ ಪೆರಡ್ ಶುರುವಾಗುತ್ತದೆ. ಸಾಮಾನ್ಯ ಸ್ಥಿತಿಯಲ್ಲಿ ಬಲಿಷ್ಠ ಡಾಲರ್ ಅಮೆರಿಕಕ್ಕೆ ಒಳಿತು, ಸದ್ಯದ ಮಟ್ಟದಲ್ಲಿ ಅದು ತಿರುಗುಬಾಣವಾಗಿದೆ. ಹೀಗಾಗಿ ಅಮೇರಿಕಾ ತನ್ನ ಭಾರಕ್ಕೆ ತಾನೇ ಕುಸಿದಿದೆ. ಅದು ಜಾಗತಿಕ ಆರ್ಥಿಕ ಹಿಂಜರಿತಕ್ಕೆ ಮುನ್ನುಡಿ ಬರೆದಿದೆ.

2. **ಕಾರ್ಪೊರೇಟ್ ಸಂಸ್ಥೆಗಳು ಚಿಪ್ಪಿನೊಳಗೆ ಹೋಗುತ್ತಿವೆ :** ಯಾವುದೇ ವಾಣಿಜ್ಯ ಸಂಸ್ಥೆ ಸ್ಥಿರವಾಗಿ ನಿಲ್ಲಬೇಕಾದರೆ ಅದು ಲಾಭ ಮಾಡಲೇಬೇಕು. ಆರ್ಥಿಕ ಹಿಂಜರಿತದ ಸುಳಿವು ಸಿಕ್ಕ ಕೂಡಲೇ ಸಂಸ್ಥೆಗಳು ತಮ್ಮ ಖರ್ಚನ್ನು ಕಡಿಮೆ ಮಾಡಿಕೊಳ್ಳಲು ಶುರು ಮಾಡುತ್ತವೆ. ಎಲ್ಲಕ್ಕೂ ಮೊದಲು ಅವು ಹೊಸ ನೇಮಕಾತಿಗೆ ಕಡಿವಾಣ ಹಾಕುತ್ತವೆ. ಇದು ಮೊದಲ ಸುಳಿವು, ನಂತರದ್ದು ಇನ್ನೂ ದೊಡ್ಡದು, ತಮ್ಮ ವಾರ್ಷಿಕ ಉತ್ಪಾದನೆಯಲ್ಲಿ ಕಡಿತಗೊಳಿಸುವ ಹೇಳಿಕೆಯನ್ನು ನೀಡುತ್ತವೆ, ನಂತರದ್ದು ಕೆಲಸ ಕಡಿತ

» ಬ್ಯಾಂಕಿಂಗ್ ನ್ಯೂಸ್

ಎನ್ನುವ ಕೂಗು. ಜಾಗತಿಕ ಮಟ್ಟದ ಸಂಸ್ಥೆಗಳು ತನ್ನ ಕೆಲಸಗಾರರನ್ನು ವಜಾ ಮಾಡುತ್ತಿರುವುದು ತಿಳಿದೇ ಇದೆ. ಇದು ಇನ್ನಷ್ಟು ಕಾವು ಪಡೆದುಕೊಳ್ಳಲಿದೆ. ಜಗತ್ತಿನ ಎಲ್ಲಾ ದೇಶದಲ್ಲೂ ಇರುವ ಫೆಡೆಕ್ಸ್ ಎನ್ನುವ ಸಂಸ್ಥೆ ವಾರ್ಷಿಕವಾಗಿ ಗಳಿಕೆಯಲ್ಲಿ 40 ಪ್ರತಿಶತ ಕಡಿಮೆಯಾಗಲಿದೆ ಎನ್ನುವ ಹೇಳಿಕೆಯನ್ನು ನೀಡಿದೆ. ಹೊಸ ಕೆಲಸದ ಸೃಷ್ಟಿ ಇರಲಿ, ಇರುವ ಕೆಲಸಗಳು ಹೋಗುತ್ತವೆ. ಸಹಜವಾಗೇ ಜನರ ಬಳಿ ಖರ್ಚು ಮಾಡಲು ಹಣವಿರುವುದಿಲ್ಲ, ಹೀಗಾಗಿ ಡಿಮಾಂಡ್ ಕುಸಿತವಾಗುತ್ತದೆ. ಮಾರುಕಟ್ಟೆ ಕೊಳ್ಳುವರಿದ್ದರೆ ಭಣಗುಡಲು ಶುರುವಾಗುತ್ತದೆ. ಮತ್ತದೇ ಚೈನ್ ಲಿಂಕ್ ಇಲ್ಲೂ ಕೆಲಸ ಮಾಡುತ್ತದೆ. ಹೊಸ ಕುಸಿತಕ್ಕೆ ಕಾರಣವಾಗುತ್ತದೆ.

3. **ನಿಲ್ಲದ ರಷ್ಯಾ-ಉಕ್ರೇನ್ ಯುದ್ಧ :** ಗಮನಿಸಿ, ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಜಾಗತಿಕ ಅಸ್ಥಿರತೆಯನ್ನು ಸೃಷ್ಟಿ ಮಾಡಿದೆ. ಯಾವಾಗ ಮಾರುಕಟ್ಟೆಯಲ್ಲಿ ಸ್ಥಿರತೆ ಇರುವುದಿಲ್ಲ ಆಗ ಸಾಮಾನ್ಯ ಮನುಷ್ಯ ತನ್ನ ಎಂದಿನ ಜೀವನಶೈಲಿಯನ್ನು ಬದಲಾಯಿಸಿಕೊಂಡು ಬಿಡುತ್ತಾನೆ. ಹೀಗಾಗಿ ಎಲ್ಲವೂ ಹಾಗೆ ಇದ್ದರೂ ಕುಸಿತವಾಗುತ್ತದೆ. ಆದರೆ ಈ ಯುದ್ಧ ಜಾಗತಿಕ ಕಚ್ಚಾತ್ಮಲ ಬೆಲೆ ಏರಿಕೆಗೆ ನೀಡಿರುವ ದೇಶಗಳನ್ನು ಮರೆಯುವಂತಿಲ್ಲ, ಅಸ್ಥಿರತೆ ಜೊತೆ ಜೊತೆಯಲ್ಲಿ ತೈಲ ಬೆಲೆಯೇರಿಕೆ ಜಾಗತಿಕ ಹಣದುಬ್ಬರಕ್ಕೂ ಕಾರಣವಾಗಿದೆ. ಇವತ್ತು ಕೊರೋನ ನಂತರ ಜಗತ್ತನ್ನು ಅತೀವವಾಗಿ ಕಾಡುತ್ತಿರುವ ಇನ್ನೊಂದು ವೈರಸ್ ಇದ್ದರೆ ಅದು ಹಣದುಬ್ಬರ ಎಂದು ನಿಸ್ಸಂಶಯವಾಗಿ ಹೇಳಬಹುದು.

4. **ಚೀನಾದ ಜೀರೋ ಕೋವಿಡ್ ಪಾಲಿಸಿ :** ಚೀನಾ ದೇಶದ ದೀರ್ಘಾವಧಿ ಪ್ರಾನ್ ಏನಿದೆ? ಎನ್ನುವುದು ತಿಳಿಯದಾಗಿದೆ. ತನ್ನ ದೇಶವನ್ನು ಇನ್ನಿಲ್ಲದ ಆರ್ಥಿಕ ಕುಸಿತಕ್ಕೆ ಅದೇ ತಳ್ಳಿಕೊಳ್ಳುತ್ತಿದೆ. ತನ್ನ ದೇಶದ ಅಭಿವೃದ್ಧಿ ಕುಸಿತ ಅದೇ ಏಕೆ ಮಾಡಿಕೊಳ್ಳುತ್ತಿರಬಹುದು? ಎನ್ನುವುದು ಮಾತ್ರ ತಿಳಿಯದ ವಿಷಯ. ಚೀನಾದ ನಡೆಗಳು ಎಂದಿಗೂ ನಿಗೂಢ. ಆದರೆ ನೆನಪಿರಲಿ ಚೀನಾ ಇಂದಿಗೂ ಜಗತ್ತಿನ ಕಾರ್ಖಾನೆ. ಅವರು ಜೀರೋ ಕೋವಿಡ್ ಪಾಲಿಸಿ ಅಡಿಯಲ್ಲಿ ತನ್ನ ಜನರನ್ನು ಮತ್ತೆ ಲಾಕ್‌ಡೌನ್ ನಲ್ಲಿಡುತ್ತಿದೆ. ಉತ್ಪಾದನೆಯಲ್ಲಿ ಕುಸಿತವಾದರೆ ಅದು ಹೊಸ ಸಮಸ್ಯೆಯನ್ನು ಸೃಷ್ಟಿಸುತ್ತದೆ.

ಕೆಲವೊಂದು ಪದಾರ್ಥಗಳ ಅಭಾವ ಬೇಡಿಕೆಯನ್ನು ಹೆಚ್ಚಿಸುತ್ತವೆ, ಅದು ಇನ್ನೊಂದು ಸುತ್ತು ಬೆಲೆಯೇರಿಕೆಗೆ ಕಾರಣವಾಗುತ್ತದೆ. ನೆನಪಿರಲಿ ಮತ್ತೆ ಪುನರುಚ್ಚರಿಸುತ್ತೇನೆ, ಇವೆಲ್ಲವೂ ಒಂದಕ್ಕೊಂದು ನೇರವಾಗಿ ಬೆಸೆದು ಕೊಂಡಿವೆ. ಒಂದು ಕೊಂಡಿ ಕಳಚಿಕೊಂಡರೆ ಅಥವಾ ಅದರಲ್ಲಿ ವ್ಯತ್ಯಾಸವಾದರೆ ಅದು ಪೂರ್ಣ ವ್ಯವಸ್ಥೆಯ ಕುಸಿತಕ್ಕೆ ದಾರಿಯಾಗುತ್ತದೆ.

5. **ಜಗತ್ತಿನಾದ್ಯಂತ ಷೇರು ಮಾರುಕಟ್ಟೆ ಕರಡಿ ಹಿಡಿತಕ್ಕೆ ಸಿಕ್ಕಿವೆ/ಸಿಗಲಿವೆ :** ಷೇರುಮಾರುಕಟ್ಟೆ ಕುಸಿತಕ್ಕೆ ಕಾರಣ ಹುಡುಕುತ್ತಿರುತ್ತದೆ. ಕಾರಣ ಸಿಕ್ಕರೆ ಕೇಳುವುದಿನ್ನೇನು? ಮೇಲಿನ ಎಲ್ಲಾ ಕಾರಣಗಳು ಷೇರು ಮಾರುಕಟ್ಟೆಯಲ್ಲಿ ಸದಾ ಅಸ್ಥಿತ್ವದಲ್ಲಿರುವ ತಲ್ಲಣಗಳಿಗೆ ಇನ್ನಷ್ಟು ಬೆಂಬಲ ನೀಡಿವೆ. ಅಮೆರಿಕಾದಲ್ಲಿನ ಮಾರುಕಟ್ಟೆ 2008ರ ಮಹಾಕುಸಿತದ ಮಟ್ಟಕ್ಕೆ ಇಳಿದಿವೆ. ಗಮನಿಸಿ ಯಾವಾಗ ಬಡ್ಡಿ ದರಗಳು ಏರುಗತಿಯನ್ನು ಕಾಣುತ್ತವೆ, ಆಗಲೂ ಷೇರು ಮಾರುಕಟ್ಟೆ ಕುಸಿತ ಕಾಣುವುದು ಸಹಜ. ಅಮೇರಿಕಾದಲ್ಲಿ ಒಂದೇ ಸಮನೆ ಏರುತ್ತಿರುವ ಬಡ್ಡಿ ದರ ಕೇವಲ ಅಮೆರಿಕಾದ ಆರ್ಥಿಕತೆ ಮಾತ್ರವಲ್ಲ ಜಾಗತಿಕ ಆರ್ಥಿಕತೆ ಕುಸಿತಕ್ಕೂ ಕಾರಣವಾಗಿದೆ.

ಕೊನೆಮಾತು: ಜಾಗತಿಕ ಆರ್ಥಿಕತೆ ಹಿಂಜರಿತಕ್ಕೆ ಸಿಕ್ಕಿದೆ, ಇದು ಪೂರ್ಣಪ್ರಮಾಣವಾಗಿ ಸದ್ಯದ ಮಟ್ಟಿಗೆ ಗೋಚರವಾಗುತ್ತಿಲ್ಲ, ಆದರೆ ಇದು 2023ರ ಏಪ್ರಿಲ್ ಅಥವಾ ಮೇ ತಿಂಗಳ ವೇಳೆಗೆ ಎಲ್ಲರಿಗೂ ತಿಳಿಯುವ ಮಟ್ಟಕ್ಕೆ ಅಭಿಷಿಯಲ್ ಆಗಿ ಜಾಗತಿಕ ಹಿನ್ನಡೆತ ಎನ್ನುವುದನ್ನು ಹೇಳಲಾಗುತ್ತದೆ. ಜಾಗತಿಕ ಆರ್ಥಿಕ ಹಿನ್ನಡೆಯಾಗುವುದು ತಪ್ಪಿಸಲಾಗುವುದಿಲ್ಲ, ಆದರೆ ನಾವು ಈ ರೀತಿಯ ಮತ್ತೊಂದು ಗ್ಲೋಬಲ್ ರಿಸೆಶನ್ ತುತ್ತಾಗಿದ್ದೇವೆ ಎಂದು ಒಪ್ಪಿಕೊಂಡು ಅದನ್ನು ಯಾವತ್ತು ಘೋಷಿಸುತ್ತಾರೆ ಎನ್ನುವುದು ಮಾತ್ರ ನಿಖರವಾಗಿ ಬೇಕಿದೆ. ನಾವು ಮಾಡುತ್ತಿರುವ ವ್ಯಾಪಾರ, ವಹಿವಾಟು, ಬದುಕುವ ರೀತಿನೀತಿಗಳು ಎಲ್ಲವೂ ಮತ್ತೊಂದು ದೊಡ್ಡ ಬದಲಾವಣೆಗೆ ಸಜ್ಜಾಗುತ್ತಿವೆ. ಕೋವಿಡ್ ಪಾಂಡಮಿಕ್ ಗಿಂತ ಹಿಂದಿನ ಬದುಕು ಎಂದಿಗೂ ಮರಳಿ ಬರುವುದಿಲ್ಲ. ಬದಲಾವಣೆಗೆ ಸಜ್ಜಾಗುವುದು ಮತ್ತು ಅದಷ್ಟು ಬೇಗ ಅದಕ್ಕೆ ಒಗ್ಗಿಕೊಳ್ಳುವುದು ಮಾತ್ರ ನಮ್ಮ ಕೈಲಿದೆ. ಉಳಿದದ್ದು ಕಾರ್ಯರೂಪಕ್ಕೆ ಬರುವ ಸಮಯವನ್ನು ಮತ್ತು ಈ ಮಧ್ಯೆ ಆಗುವ ಬದಲಾವಣೆಯನ್ನು ಗಮನಿಸುವುದು ಕೂಡ ಮಾಡುತ್ತಿರಬೇಕು.

ಐಟಿಆರ್ ಫೈಲಿಂಗ್‌ಗೆ ಡಿಸೆಂಬರ್ 31 ಕಡೆಯ ದಿನ

ಹೊಸದಿಲ್ಲಿ : 2022-23ನೇ ಸಾಲಿಗೆ ಐಟಿಆರ್ ಸಲ್ಲಿಸಲು ಮೊದಲು ಜುಲೈ 31ರವರೆಗೆ ಗಡುವು ನೀಡಲಾಗಿತ್ತು. ಕೊನೆಯ ದಿನಾಂಕದೊಳಗೆ ಐಟಿಆರ್ ಸಲ್ಲಿಸಲು ಸಾಧ್ಯವಾಗದ ತೆರಿಗೆದಾರರಿಗೆ ಮತ್ತೊಂದು ಅವಕಾಶವನ್ನು ತೆರಿಗೆ ಇಲಾಖೆ ನೀಡಿದೆ. ಐಟಿಆರ್ ಫೈಲ್ ಮಾಡಲು 2022ರ ಡಿಸೆಂಬರ್ 31ರ ತನಕ ಅವಕಾಶ ನೀಡಲಾಗಿದೆ. ಹೀಗಾಗಿ ತೆರಿಗೆದಾರರು ತಡವಾದ ಮತ್ತು ಪರಿಷ್ಕೃತ ಐಟಿಆರ್ ಅನ್ನು ಸಲ್ಲಿಸಬಹುದು. ಈ ಅವಧಿಯಲ್ಲಿಯೂ ಐಟಿಆರ್ ಸಲ್ಲಿಕೆಯನ್ನು ಮಾಡದಿದ್ದರೆ, ಆದಾಯ ತೆರಿಗೆ ಇಲಾಖೆಯಿಂದ ನೋಟೀಸ್ ಸ್ವೀಕರಿಸಬೇಕಾಗುತ್ತದೆ. ಬಹಳಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಹಣಕಾಸು ಸಚಿವಾಲಯದ ಪ್ರಕಾರ, ವಾರ್ಷಿಕ 2.5ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವವರಿಗೆ ತೆರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. 5ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವವರು ಐಟಿಆರ್ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಕ್ಕಾಗಿ, ಜುಲೈ 31ರ ಗಡುವು ನಿಗದಿಪಡಿಸಲಾಗಿತ್ತು. ಐಟಿಆರ್ ಸಲ್ಲಿಸಲು ಸಾಧ್ಯವಾಗದ ಆದಾಯ ತೆರಿಗೆ ಪಾವತಿದಾರರು ಡಿಸೆಂಬರ್ 31 ರೊಳಗೆ ಸಲ್ಲಿಸಬಹುದು.



ನಾವು ಅಪ್ಪೇಟ್ ಆಗುವುದು ಎಲ್ಲಾ ಹೂಡಿಕೆಗಿಂತ ಮೊದಲು ಮಾಡಬೇಕಾದ ಬಹುಮುಖ್ಯ ಕೆಲಸ

ಕನ್ನಡದಲ್ಲಿ ಒಂದು ಆಡು ಮಾತಿದೆ, 'ಮಾಡಿದ ಕೆಲಸ ನೋಡದೆ ಹೋಯ್ತು' ಎನ್ನುವುದು ಆ ಮಾತು. ಇದರ ಅರ್ಥ ಬಹಳ ಸರಳ. ನಾವು ಯಾವುದೇ ಕೆಲಸವನ್ನು ಅದೆಷ್ಟೇ ಶ್ರದ್ಧೆ ಮತ್ತು ಅಚ್ಚುಕಟ್ಟಾಗಿ ಮಾಡಿರಲಿ, ಅದನ್ನು ಪದೇ ಪದೇ ನೋಡದೆ ಹೋದರೆ ಅದು ಕಸವಾಗಿ ಮಾರ್ಪಾಡಾಗಲು ಬಹಳ ಸಮಯ ಬೇಕಾಗುವುದಿಲ್ಲ. ಇದನ್ನು ಮಾರುಕಟ್ಟೆಗೆ ಹೋಲಿಕೆಮಾಡಿ ನೋಡಿದರೆ ಫಲಿತಾಂಶ ಅದೇ ಸಿಗುತ್ತದೆ. ಉದಾಹರಣೆಗೆ ನೀವು ಹೂಡಿಕೆ ಸಮಯದಲ್ಲಿ ಮಾರುಕಟ್ಟೆಯಲ್ಲಿ ಬೆಸ್ಸು, ಅತ್ಯುತ್ತಮ ಎನ್ನಿಸಿಕೊಂಡ ಷೇರಿನ ಮೇಲೆ ಹೂಡಿಕೆ ಮಾಡಿರುತ್ತೀರಿ ಆದರೆ ವರ್ಷಾನುಗಟ್ಟಲೆ ಅದನ್ನು ನೋಡದೆ ಹಾಗೆ ಬಿಟ್ಟು ಬಿಟ್ಟರೆ ಅದು ಕುಸಿತ ಕಂಡಿರಬಹುದು, ಅಥವಾ ಮಾರುಕಟ್ಟೆಯಲ್ಲಿ ಅದಕ್ಕಿಂತ ಉತ್ತಮ ಷೇರು ಬಂದಿರಬಹುದು, ಅಥವಾ ನೀವು ಕೊಂಡ ಅಂದಿನ ಅತ್ಯುತ್ತಮ ಷೇರು ಮುಂಬರುವ ದಿನಗಳಲ್ಲಿ ತನ್ನ ಪ್ರಸ್ತುತತೆ ಕಾಯ್ದುಕೊಳ್ಳದೆ ಇರಬಹುದು. ಹೀಗೆ ಸಾಧ್ಯತೆಗಳ ಪಟ್ಟಿ ದೊಡ್ಡದ್ದು. ಹೀಗಾಗಿ ಕೊಂಡ ನಂತರ ಅದನ್ನು ಸದಾ ಗಮನಿಸುತ್ತಿರಬೇಕು. ಇದರ ಅರ್ಥ ನಾವು ಸದಾ ಅಪ್ಪೇಟ್ ಆಗುತ್ತಿರಬೇಕು.

ಮಾರುಕಟ್ಟೆಯಲ್ಲಿ ಆಗುತ್ತಿರುವ ಸಣ್ಣ ಪುಟ್ಟ ಬದಲಾವಣೆಗಳ ಮೇಲೆ ಸದಾ ಒಂದು ಕಣ್ಣಿಟ್ಟಿರಬೇಕು. ಅದಕ್ಕೆ ಮಾರುಕಟ್ಟೆ ತಜ್ಞರು ಒಂದು ಮಾತು ಹೇಳುತ್ತಾರೆ, ಎಲ್ಲಾದರೂ ಹೂಡಿಕೆ ಮಾಡುವ ಮೊದಲು ನಿನ್ನ ಮೇಲೆ ಸಮಯವನ್ನು ಹೂಡಿಕೆ ಮಾಡಿಕೊಳ್ಳಬೇಕು ಎಂದು. ಆ ಮೂಲಕ ನಾವು ಸಿದ್ಧರಾಗಿದ್ದರೆ ಉಳಿದದ್ದು ಸಮಯದ ಆಟ. ಕಲಿಕೆಯೊಂದೇ ನಿರಂತರ. ಕಲಿತವನೇ ಸರದಾರ.

ಪ್ರೈಸ್ ಅಥವಾ ಬೆಲೆ ನೀವು ಕೊಡುವುದು. ವ್ಯಾಲ್ಯೂ ಅಥವಾ ಮೌಲ್ಯ ನಿಮಗೆ ಸಿಗುವುದು. ಹೀಗಾಗಿ ಕೊಟ್ಟ ಬೆಲೆಗೆ ತಕ್ಕ ಮೌಲ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬ ಹೂಡಿಕೆದಾರನ ಹಕ್ಕು. ಹಕ್ಕು ಮತ್ತು ಭಾದ್ಯತೆ ಮರೆತಿರುವ ಮಾರುಕಟ್ಟೆಯಲ್ಲಿ ಇದನ್ನು ಸದಾ ನೆನಪಿಟ್ಟುಕೊಳ್ಳಬೇಕು:

ನೀವು ಇಷ್ಟಪಟ್ಟು, ನಂಬಿಕೆಯಿಟ್ಟು ಒಂದು ಷೇರಿನ ಮೇಲೆ ಹೂಡಿಕೆ ಮಾಡುವುದಕ್ಕೂ, ಮಾರುಕಟ್ಟೆಯ ಅಬ್ಬರಕ್ಕೆ ಸಿಲುಕಿ ಕೊಳ್ಳುವುದಕ್ಕೂ ಭಾರಿ ವ್ಯತ್ಯಾಸವಿದೆ. ಇದು ಹೇಗೆ ಎಂದರೆ ನೀವು ಇಷ್ಟಪಟ್ಟು ಹೂಡಿಕೆ ಮಾಡಿದರೆ ಅದು ಖರೀದಿ. ನೀವು ಖರೀದಿಸಿದ್ದು, ಅದೇ ಅಬ್ಬರಕ್ಕೆ ಸಿಲುಕಿ ಮಾಡಿದ ಹೂಡಿಕೆ ನಿಮಗೆ ಬೇರೆ ಯಾರೋ ಮಾರಾಟ ಮಾಡಿದ ಹಾಗೆ. ನಿಮಗೆ ಅರ್ಥವಾಯ್ತು ಎಂದುಕೊಳ್ಳುವೆ. ನಾವು ಇಷ್ಟ ಪಟ್ಟು ಕೊಂಡರೆ ಅದು ಖರೀದಿ ನಾವು ಇಷ್ಟಪಡದೆ ಕೂಡ ಕೊಂಡರೆ ಅದು ಖರೀದಿಯಿಲ್ಲ. ಇತರರು ನಿಮಗೆ ಅದನ್ನು ಮಾರಿದ್ದಾರೆ ಎಂದರ್ಥ. ಮುಕ್ತಾಲು ಪಾಲು ಅಧ್ಯಯನ ಮಾಡಿ ಕೊಂಡ ಷೇರಿಗೆ ತಕ್ಕ ಮೌಲ್ಯ ಸಿಕ್ಕಿರುತ್ತದೆ. ಮಾರುಕಟ್ಟೆಯ ಆರ್ಭಟದಲ್ಲಿ ಕೊಂಡ ಷೇರಿಗೆ ತಕ್ಕ ಮೌಲ್ಯ ಸಿಕ್ಕಿರುತ್ತದೆಯೇ ಎನ್ನುವುದು ಪ್ರಶ್ನೆ.

ಮಾರುಕಟ್ಟೆಯಲ್ಲಿ ಒಂದು ವರ್ಗ ಸದಾ ಹೆಚ್ಚು ಲಾಭ ಮಾಡುವುದು ಹೇಗೆ ಎನ್ನುವುದರಲ್ಲೇ ಮಗ್ನವಾಗಿರುತ್ತದೆ. ಹೀಗಾಗಿ ಕೊಳ್ಳುವ ಅಥವಾ ಮಾರುವ ಮುನ್ನಾ ಎಚ್ಚರ ವಹಿಸುವುದು ಉತ್ತಮ. ಏಕೆಂದರೆ ನಾವು ಕೊಟ್ಟ ಬೆಲೆಗೆ ತಕ್ಕ ಮೌಲ್ಯ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕು. ಹಾಗೆಯೇ ಇಲ್ಲದ



ಮೌಲ್ಯಕ್ಕೆ ಮಾರದೆ ಇರುವುದು ಭಾದ್ಯತೆ, ಹಕ್ಕು ಮತ್ತು ಭಾದ್ಯತೆ ಮರೆತಿರುವ ಮಾರುಕಟ್ಟೆಯಲ್ಲಿ ಇದನ್ನು ಸದಾ ನೆನಪಿಟ್ಟುಕೊಳ್ಳಬೇಕು. ಮೋಸ ಮಾಡುವುದು ಎಷ್ಟು ತಪ್ಪೋ ಹಾಗೆಯೇ ಮೋಸ ಹೋಗುವುದು ಕೂಡ ತಪ್ಪು. ಯಾ ಸುಪ್ರೇಷು ಜಾಗ್ರತ - ಸದಾ ಜಾಗ್ರತ ಸ್ಥಿತಿಯಲ್ಲಿರಬೇಕು

ಹಲವಾರು ಜನ ತಾವು ಕೊಂಡ ಷೇರಿನ ಜೊತೆಗೆ, ಸಂಸ್ಥೆಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಬೆಸೆದುಕೊಂಡು ಬಿಡುತ್ತಾರೆ. ಮಾರುಕಟ್ಟೆಯಲ್ಲಿ ಷೇರಿನ ಬೆಲೆ ಎಲ್ಲಾ ದಾಖಲೆಯನ್ನು ಮೀರಿ ಹೊಸ ದಾಖಲೆ ಬರೆಯುತ್ತಿರುವ ಸಮಯದಲ್ಲಿ ಕೂಡ ಷೇರನ್ನು ಮಾರಿ ಹಣಮಾಡಿಕೊಳ್ಳುವ ಮನಸ್ಸು ಮಾಡುವುದಿಲ್ಲ. ಅಯ್ಯೋ ಕಳೆದ ಹತ್ತು ವರ್ಷದಿಂದ ಇಟ್ಟು ಕೊಂಡಿದ್ದೇನೆ ಹೇಗೆ ಮಾರುವುದು ಎನ್ನುವುದು ಇವರ ಮಾತು. ತಮ್ಮ ಬಳಿ ಇರುವ ಪೆನ್ನು, ಮೊಬೈಲ್ ಕೊನೆಗೆ ಪುಟಾಣಿ ಡೈರಿ ಪುಸ್ತಕ ಹೀಗೆ ಬಹಳ ವರ್ಷದಿಂದ ಜೊತೆಗಿದ್ದ ಜೀವವಿಲ್ಲದ ವಸ್ತುಗಳ ಜೊತೆಗೂ ಭಾವನಾತ್ಮಕವಾಗಿ ಅನೇಕರು ಬೆಸೆದು ಕೊಂಡು ಬಿಡುತ್ತಾರೆ. ಇದನ್ನು ಪೂರ್ಣವಾಗಿ ತಪ್ಪು ಎಂದು ಹೇಳಲು ಬಾರದಿದ್ದರೂ ಅವರಿಗೆ ಒಂದು ಸಣ್ಣ ಕಿವಿ ಮಾತು ಹೇಳಲೇಬೇಕು ನೋಡಿ ನೀವು ಕೊಂಡ ಸ್ಟಾಕ್ ಅಥವಾ ಷೇರಿಗೆ ನೀವು ಉಲ್ಲೇಖಿತ ಸಂಸ್ಥೆಯ ಉಲ್ಲೇಖಿತ ಮೌಲ್ಯದ ಮಾಲೀಕರು ಎನ್ನುವುದು ತಿಳಿದಿರುವುದಿಲ್ಲ, ಅದೊಂದು ಕೇವಲ ಪೇಪರ್ ತುಂಡು !! ಆ ಪೇಪರ್ ಮೇಲೆ ಎಲ್ಲಿಯ ತನಕ ನಿಮ್ಮ ಹೆಸರು ಬರೆದಿರುತ್ತದೆ ಅಲ್ಲಿಯ ತನಕ ನೀವು ಅಲ್ಲಿನ ಉಲ್ಲೇಖಿತ ಮೌಲ್ಯದ ಮಾಲೀಕರು ಅಷ್ಟೇ, ಹೂಡಿಕೆ ಮಾಡುವುದು ಸರಿಯಾದ ಸಮಯ ಬಂದಾಗ ಅದನ್ನು ಮಾರಿ ಇನ್ನೊಂದು ಕಡೆ ಹೂಡಿಕೆ ಮಾಡುವುದಕ್ಕೆ ಇದೊಂದು ನಿಲ್ಲದ ಪ್ರಕ್ರಿಯೆ. ಹೀಗಾಗಿ ಕೊಳ್ಳುವ ಸಮಯ ಮತ್ತು ಮಾರುವ ಸಮಯದಲ್ಲಿ ಇಂತಹ ಭಾವನೆಗಳಿಗೆ ಬಿಗ್ ಬಿಗ್ ನೋ, ಏಕೆಂದರೆ ಮಾರುವ ಅಥವಾ ಕೊಳ್ಳುವ ನಿರ್ಧಾರ ಕೆಲವು ದಿನಗಳ ಕಾಲ ಅತ್ತಿತ್ತ ಆದರೂ ಅದು ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹೀಗಾಗಿ ಕೇವಲ ಷೇರು ಮಾರುಕಟ್ಟೆ ಮಾತ್ರ ಎಂದಲ್ಲ, ಯಾವುದೇ ಬಿಸಿನೆಸ್ ನಲ್ಲಿ ಭಾವನೆಗಳಿಗೆ ಜಾಗವಿಲ್ಲ. ಇರಲು ಕೂಡದು ಎನ್ನುವ ಸತ್ಯ ತಿಳಿದಿರಲಿ.

ಕೆಲವು ಸ್ವತಃ ಕಲಿಯಬೇಕು, ಉಳಿದವುಗಳ ಬಗ್ಗೆ ಹೆಚ್ಚು ಚಿಂತಿಸಬಾರದು :

ಯಶಸ್ಸಿಗೆ ಒಂದು ಸಿದ್ಧ ಸೂತ್ರವಿಲ್ಲ. ಹತ್ತಾರು ಸೂತ್ರಗಳ ಮಿಶ್ರಣ ಯಶಸ್ಸು ತಂದು ಕೊಟ್ಟಿರುತ್ತದೆ. ಅದೇ ಹತ್ತಾರು ಸೂತ್ರಗಳ ಮಿಶ್ರಣ ಮತ್ತೊಮ್ಮೆ ಅಷ್ಟೇ ದೊಡ್ಡ ಮಟ್ಟದ ಗೆಲುವನ್ನು ತಂದುಕೊಡುತ್ತದೆ ಎಂದು ಕೂಡ ಹೇಳಲು ಬಾರದು. ಸಮಯ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಈ ಮಿಶ್ರಣದಲ್ಲಿ ಕೂಡ ಬದಲಾವಣೆ ಆಗುತ್ತಿರುತ್ತದೆ. ಹೀಗಾಗಿ ಮಾರುಕಟ್ಟೆಯಲ್ಲಿ ಯಶಸ್ಸು ಕಾಣಲು ಸಿದ್ಧ ಸೂತ್ರವಿಲ್ಲ ಎಂದದ್ದು. ಮಾರುಕಟ್ಟೆ ಪರಿಣಿತರು ತಮ್ಮ ಅನುಭವದ ಆಧಾರದ ಮೇಲೆ ಸಾಕಷ್ಟು ಸೂತ್ರಗಳನ್ನು ನೀಡಿದ್ದಾರೆ. ಅವುಗಳನ್ನು ಮನನ ಮಾಡಿಕೊಂಡು ಮಾರುಕಟ್ಟೆ ನಿರ್ವಹಣೆಮಾಡುವುದು ಬಹಳ ಮುಖ್ಯ. ಹೀಗೆ ಅನುಭವ ಪಡೆಯುತ್ತ ಹೋದಂತೆಲ್ಲ ನಮ್ಮದೇ ಆದ ಸಿದ್ಧಾಂತ, ಸೂತ್ರಗಳನ್ನು ಕೂಡ ಕಂಡುಕೊಳ್ಳಬಹುದು. ಮಾರುಕಟ್ಟೆ ಪಂಡಿತರು ಹೇಳಿದ ಸೂತ್ರಕ್ಕಿಂತ ಸ್ವತಃ ಅನುಭವದ ಸೂತ್ರ ವಿಭಿನ್ನವಾಗಿರಬಹುದು. ಅದು ನಮಗೆ ಗೆಲುವನ್ನು ಕೂಡ ತಂದುಕೊಡಬಹುದು, ಹೀಗಾಗಿ ಎಲ್ಲವನ್ನೂ ಯಾರೋ ಹೇಳಿರಲೇ ಬೇಕೆಂದಿಲ್ಲ. ಬಹಳಷ್ಟು ಸ್ವತಃ ಕಲಿಯಬಹುದು. ಕೊನೆಗೂ ಬದುಕೆಂದರೆ ಇಷ್ಟೇ ನೋಡಿ, ನೀವೆಷ್ಟೇ ಕಷ್ಟಪಟ್ಟರೂ ಒಂದಲ್ಲ ಒಂದು ಅಂಶ ಮಿಸ್ ಆಗಿಯೇ ಹೋಗುತ್ತದೆ. ಹೀಗೆ ತಿಳಿಯಲಾಗದ ಅಥವಾ ಮಿಸ್ ಆದ ವಿಷಯದ ಬಗ್ಗೆ ಕೂಡ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು. ಸ್ವಸ್ಥ ಮನ ಗೆಲ್ಲುವುದೆಲ್ಲವನ್ನೂ ಎನ್ನುವ ತತ್ವದ ಆಧಾರದ ಮೇಲೆ ಬದುಕನ್ನು ಸಾಗಿಸಬೇಕು. ಮಾರುಕಟ್ಟೆಯಲ್ಲಿನ ಗೆಲುವಿಗೆ ಸಂತನ ಮನಸ್ಸಿತಿ ಕೂಡ ಇರಬೇಕು.

ಮಾರ್ಕೆಟ್ ವೈಜ್ಞಾನಿಕವಲ್ಲ ಅದು ಸಾಮಾಜಿಕ ವಿಜ್ಞಾನ : ಇತ್ತೀಚಿನ ದಿನಗಳಲ್ಲಿ ಕಂಪ್ಯೂಟರ್ ಆಲ್ಗರಿಥಮ್ ಉಪಯೋಗಿಸಿ ಷೇರುಗಳ ಮೇಲೆ ಹೂಡಿಕೆ ಮಾಡುವ ಪರಿಪಾಠ ಹೆಚ್ಚುತ್ತಿದೆ. ಇಲ್ಲಿ ಮನುಷ್ಯನ ಭಾವನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಇಲ್ಲೇನಿದ್ದರೂ ಲೆಕ್ಕಾಚಾರ, ಇದು ಹೀಗಾದರೆ, ಅದು ಹೀಗಾದರೆ, ಆಗ ಏನಾಗಬಹುದು? ಎನ್ನುವ ಗಣಿತದ ಸಂಭಾವ್ಯತೆಗಳ ಲೆಕ್ಕಾಚಾರ. ಇದರಿಂದ ಆಗುವ ದೊಡ್ಡ ಲಾಭ ನಿಖರತೆ, ಮಷೀನ್ ತನಗೆ ಹೇಳಿದ್ದ ಚಾಚೂ ತಪ್ಪದೆ ಮಾಡುತ್ತದೆ. ಕೆಲವೊಮ್ಮೆ ಅದೇ ಜಾಗದಲ್ಲಿ ಮನುಷ್ಯ ಇದ್ದಿದ್ದರೆ ಲೆಕ್ಕಾಚಾರ ಬೇರೆ ಯಾಗುತ್ತಿತ್ತು, ಏಕೆಂದರೆ ಅವನು ಚಿಂತಿಸಬಲ್ಲ. ಇದರಿಂದ ಆಗುವ ದೊಡ್ಡ ನಷ್ಟ, ವಿಶೇಷ ಅಥವಾ ಹೊಸ ಸನ್ನಿವೇಶಕ್ಕೆ ಮಷೀನ್ ಸಿದ್ಧವಿಲ್ಲದೆ ಇರುವುದು. ಅದರಲ್ಲಿ ಅದೇನು ಕೋಡ್ ಮಾಡಿ ಫೀಡ್ ಮಾಡಿರುತ್ತಾರೆ ಅಷ್ಟೇ, ಅದಕ್ಕೆ ಮೀರಿದ ಪರ್ಯಾಯ ಚಿಂತನೆ ಅದಕ್ಕಿಲ್ಲ. ಮಾರುಕಟ್ಟೆ ಪರಿಪೂರ್ಣವಾಗಿ ವೈಜ್ಞಾನಿಕ ತಳಹದಿಯಲ್ಲಿ ಇದ್ದಿದ್ದರೆ ಆಗ ಯಾರಿಗೂ ನಷ್ಟವಾಗುವ ಪ್ರತಿಯೇ ಇಲ್ಲ, ಎಲ್ಲವೂ ಸದಾ ಕಾಲ ಲಾಭದಲ್ಲಿ ಇರಲು ಹೇಗೆ ಸಾಧ್ಯ ? ಏರಿಳಿತ ಇದ್ದೆ ಇರಬೇಕು. ಅದು ಇದೆ. ಹೀಗಾಗಿ ಮಾರುಕಟ್ಟೆ ಕೂಡ ಬದುಕಿನ ಇತರ ಮಜಲುಗಳಂತೆ ಸಾಮಾಜಿಕ ವಿಜ್ಞಾನ. ಅದು ಪೂರ್ಣ ವಿಜ್ಞಾನವಲ್ಲ. ಹೀಗಾಗಿ ನೀವೆಷ್ಟೇ ದೊಡ್ಡ ಮಟ್ಟದ ತಂತ್ರಜ್ಞಾನ ಬಳಸಿಕೊಂಡರೂ ಎಲ್ಲಿಯವರೆಗೆ ಹ್ಯಾಮನ್ ಎಲಿಮೆಂಟ್ ಇರುತ್ತದೆ ಅಲ್ಲಿಯವರೆಗೆ ಮಾರುಕಟ್ಟೆಯ ಆಸೆ ಭಯದಿಂದ ಮುಕ್ತವಾಗಲು ಸಾಧ್ಯವಿಲ್ಲ. ಇದನ್ನು ಅರಿತು ಮಾರುಕಟ್ಟೆಗೆ ಧುಮುಕುವುದರಲ್ಲಿ ಜಾಣತನವಿದೆ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕು ಆರ್ಥಿಕ ವರ್ಷ 2021-22ರಲ್ಲಿ ಆದ್ಯತಾ ವಲಯದ ಸಾಲದ ಗುರಿ ಮುಟ್ಟಲಿಲ್ಲ. ಆದ್ಯತಾ ವಲಯ ಸಾಲದ ಗುರಿ ತಲುಪಲು ಕೊರತೆಯಾದ ಮೊತ್ತವನ್ನು ಭಾರತದ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌ನ (SIDBI) ಲಘು ಮತ್ತು ಸಣ್ಣ ಉದ್ಯಮಗಳ ಮರು ಹಣಕಾಸು ನಿಧಿ (MSE Refinance Fund) ಯಲ್ಲಿ ವಿನಿಯೋಗಿಸಲು ರಿಜರ್ವ್ ಬ್ಯಾಂಕು ಆದೇಶ ನೀಡಿದೆ. ಬ್ಯಾಂಕು ಈ ನಿಧಿಯಲ್ಲಿ ವಿನಿಯೋಗಿಸಿದ ಮೊತ್ತವನ್ನು ಸಾಲವೆಂದು ಪರಿಗಣಿಸಬೇಕೇ ಅಥವಾ ನಾನ್ ಎಸ್. ಎಲ್.ಆರ್ ಇನ್‌ವೆಸ್ಟ್‌ಮೆಂಟ್ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ಸರಿಯಾದ ಮಾರ್ಗಸೂಚಿ ಇಲ್ಲ. ಇತರ ಬ್ಯಾಂಕಿನಲ್ಲಿಟ್ಟು ಠೇವಣಿಯೆಂದು ಪರಿಗಣಿಸಬೇಕು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ನಮಗೆ ಸರಿಯಾದ ಮಾಹಿತಿ ನೀಡಿ ನಮ್ಮ ಗೊಂದಲಕ್ಕೆ ಪರಿಹಾರ ನೀಡಿ.

– ಶ್ರೀನಿಧಿ ಸೌಹಾರ್ದ ಸಹಕಾರ ಬ್ಯಾಂಕ್ ನಿ., ಬೆಂಗಳೂರು.

ಉತ್ತರ : ಆದ್ಯತಾ ವಲಯದ ಸಾಲದಲ್ಲಾದ ಕೊರತೆಯನ್ನು ತುಂಬಲು ಪಟ್ಟಣ ಸಹಕಾರ ಬ್ಯಾಂಕುಗಳು ಭಾರತದ ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್‌ನ ಲಘು ಮತ್ತು ಸಣ್ಣ ಉದ್ಯಮಗಳ ಮರು ಹಣಕಾಸು ನಿಧಿ ನಲ್ಲಿ ವಿನಿಯೋಗಿಸಿದ ಮೊತ್ತವನ್ನು ಏನೆಂದು ಪರಿಗಣಿಸಬೇಕು ಎಂದು ರಿಜರ್ವ್ ಬ್ಯಾಂಕು ಸ್ಪಷ್ಟವಾದ ಮಾರ್ಗಸೂಚಿ ನೀಡಿಲ್ಲ. ವಾಣಿಜ್ಯ ಬ್ಯಾಂಕುಗಳು ತಮ್ಮ ಆದ್ಯತಾ ವಲಯದ ಸಾಲದಲ್ಲಾದ ಕೊರತೆಯನ್ನು ನಬಾರ್ಡ್‌ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ

ನಿಧಿಯಲ್ಲಿ ವಿನಿಯೋಗಿಸುತ್ತವೆ. ಈ ನಿಧಿಯಲ್ಲಿ ವಿನಿಯೋಗಿಸಿದ ಮೊತ್ತವನ್ನು ವಾಣಿಜ್ಯ ಬ್ಯಾಂಕುಗಳು ತಮ್ಮ ಆದ್ಯತಾ ವಲಯದ ಅಪ್ಪತ್ತಕ್ಕೆ ಕೃಷಿ ಸಾಲವೆಂದು ಪರಿಗಣಿಸಬಹುದು ಎಂದು ಭಾರತೀಯ ರಿಜರ್ವ್ ಬ್ಯಾಂಕು ಸ್ಪಷ್ಟೀಕರಣ ನೀಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳು ತಮ್ಮ ಆದ್ಯತಾ ವಲಯದ ಸಾಲ ನೀಡಿಕೆಯಲ್ಲಾದ ಕೊರತೆಯನ್ನು ಸಿ.ಡಿ.ಬಿ.ಐ ಯ ಲಘು ಮತ್ತು ಸಣ್ಣ ಉದ್ಯಮಗಳ ಮರು ಹಣಕಾಸು ನಿಧಿಯಲ್ಲಿ ವಿನಿಯೋಗಿಸಿದ ಮೊತ್ತವನ್ನು ಆದ್ಯತಾ ವಲಯದ ಲಘು ಮತ್ತು ಸಣ್ಣ ಉದ್ಯಮಗಳಿಗೆ ನೀಡಿದ ಸಾಲವೆಂದು ಪರಿಗಣಿಸಬಹುದು ಎನ್ನುವುದು ನಮ್ಮ ಅಭಿಪ್ರಾಯ. ಇದರಿಂದ ಬ್ಯಾಂಕಿನ ಒಟ್ಟು ಸಾಲದ ಮೊತ್ತ ಮತ್ತು ಆದ್ಯತಾ ವಲಯದ ಸಾಲದ ಪ್ರಮಾಣ ಕೂಡ ಹೆಚ್ಚುತ್ತದೆ.

02. ಒಬ್ಬ ಗ್ರಾಹಕರ ಎರಡು ವರ್ಷಗಳ ಅವಧಿಯ ಠೇವಣಿಗೆ ನಾವು ಶೇ.9ರಷ್ಟು ಬಡ್ಡಿ ನೀಡುತ್ತಿದ್ದೆವು. ಆ ಗ್ರಾಹಕ ತನ್ನ ಠೇವಣಿ ಮೇಲೆ ಸಾಲ ಪಡೆದಿದ್ದು, ಈಗ ಅವಧಿಗೆ ಮೊದಲು ಠೇವಣಿಯನ್ನು ಮುಕ್ತಾಯ ಮಾಡಿದಾಗ ಗ್ರಾಹಕ ಶೇ.7ರಷ್ಟು ಬಡ್ಡಿ ಪಡೆಯುತ್ತಾನೆ. ಠೇವಣಿ ಸಾಲದ ಮೇಲೆ ಬ್ಯಾಂಕು ಠೇವಣಿಗೆ ನೀಡುವ ಬಡ್ಡಿ ಮತ್ತು 2% ಅಧಿಕ ಬಡ್ಡಿಯನ್ನು ವಿಧಿಸುತ್ತಿದ್ದೇವೆ. ಅವಧಿ ಪೂರ್ವ ಠೇವಣಿ ಮುಕ್ತಾಯ ಮಾಡಿದಾಗ ಠೇವಣಿ ಸಾಲದ ಮೇಲೆ ವಿಧಿಸಬಹುದಾದ ಬಡ್ಡಿದರ ಯಾವುದು?

– ಪಟ್ಟಣ ಸಹಕಾರ ಬ್ಯಾಂಕ್ ನಿ., ಬೆಂಗಳೂರು.

ಉತ್ತರ : ಬ್ಯಾಂಕಿನ ನೀತಿಯ ಪ್ರಕಾರ ಠೇವಣಿಯ ಸಾಲದ ಮೇಲೆ ಠೇವಣಿಗೆ ನೀಡುವ ಬಡ್ಡಿದರ ಮತ್ತು 2% ಅಧಿಕ ಬಡ್ಡಿ ವಿಧಿಸಬೇಕೆಂದಿದ್ದರೆ, ಠೇವಣಿಯನ್ನು ಅಕಾಲಿಕವಾಗಿ ಹಿಂಪಡೆದಾಗ ಸಾಲದ ಮೇಲೆ ವಿಧಿಸುವ ಬಡ್ಡಿ ದರವನ್ನು ಕೂಡ ಠೇವಣಿ ಬಡ್ಡಿದರಕ್ಕೆ ತಕ್ಕಂತೆ ಹೊಂದಿಸಬೇಕಾಗಿದೆ. ನೀವು ಉಲ್ಲೇಖಿಸಿದ ಸಂದರ್ಭದಲ್ಲಿ ಅವಧಿಗೆ ಮುನ್ನ ಠೇವಣಿಯನ್ನು ಹಿಂಪಡೆದರೆ, ಸಾಲದ ಮೇಲೆ ವಿಧಿಸಬಹುದಾದ ಬಡ್ಡಿ 7% ಮತ್ತು 2% ಆಗಿರುತ್ತದೆ.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಜಗತ್ತಿನಾದ್ಯಂತ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಚೀನಾ ಸೇರಿ 4 ದೇಶಗಳ ಪ್ರಯಾಣಿಕರಿಗೆ 'RT-PCR ಪರೀಕ್ಷೆ' ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
- ಚೀನಾದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಹೊಸ ರೂಪಾಂತರಿಗಳಾದ XBB ಮತ್ತು BF.7 ತಲ್ಲಣಗೊಳಿಸಿದೆ ಆದರೆ, ಭಾರತದಲ್ಲಿ ಈ ಉಪತಳಿಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಖ್ಯಾತ ವೈರಾಲಜಿಸ್ಟ್ ಗಂಗನ್‌ದೀಪ್ ಕಂಗ್ ಹೇಳಿದ್ದಾರೆ.
- ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಜಸೋವರ್ ಗ್ರಾಮದ ಮೆಕ್ಯಾನಿಕ್ ಒಬ್ಬರ ಪುತ್ರಿ ಸಾನಿಯಾ ಮಿರ್ಜಾ ಇದೀಗ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಲು ಆಯ್ಕೆಯಾಗಿದ್ದಾರೆ.
- ಮಹಾರಾಷ್ಟ್ರದಲ್ಲಿ ಮರುಷ-ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಧು ಹುಡುಕಿಕೊಂಡಿ ಎಂದು 50ಕ್ಕೂ ಹೆಚ್ಚು ಆವಿವಾಹಿತರು ಮದುವೆಗನು ಗೆಜಾಪ್‌ನಲ್ಲಿ ಬ್ಯಾಂಡ್ ಬಾಜಾಬರಾತ್‌ನೊಂದಿಗೆ ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಸಾಗಿದರು.

- ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಗೊಲಾರ್ ಪೌಡಶಾಲೆಯ 10ನೇ ತರಗತಿ ವಿದ್ಯಾರ್ಥಿ ಶುಹಿಲಾಗೆ ಮದುವೆ ನಿಗದಿಯಾಗಿರುವುದು ಗೊತ್ತಾಗಿ, ಆಕೆಯ ಕ್ಲಾಸ್‌ಮೇಟ್ ಅಧಿಕಾರಿಗಳಿಗೆ ತಿಳಿಸಿ ವಿವಾಹವನ್ನು ನಿಲ್ಲಿಸಿದ್ದಾಳೆ.
- ಮಾಯಾನ್ಮಾರ್ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಚಾಂಗ್‌ಲಾಂಗ್ ಜಿಲ್ಲೆಯ ಗ್ರಾಮವೊಂದು ದಶಕಗಳಿಂದಲೂ ಹೊರ ಜಗತ್ತಿನಿಂದ ಪ್ರತ್ಯೇಕವಾಗಿವಾಗಿದ್ದು, ಇಲ್ಲಿಯ ಜನ ಇದೇ ಮೊದಲ ಬಾರಿ ಗ್ರಾಮಕ್ಕೆ ಬಂದ ವೈದ್ಯರ ನೋಡಿ ಸಂತಸಗೊಂಡಿದ್ದಾರೆ.
- ನಾಲ್ಕು ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ದುಬೈಗೆ ತೆರಳಿದ್ದ ಭಾರತೀಯ ಮೂಲದ ಅಜಯ್ ಒಗುಲಾ ಎನ್ನುವವರು ಅರಬ್ ಎಮಿರೇಟ್ಸ್ ಡ್ರಾ ಲಾಟರಿಯಲ್ಲಿ ಬರೋಬ್ಬರಿ ರೂ. 33 ಕೋಟಿ ಗೆದ್ದಿದ್ದಾರೆ.
- ಅಮೆರಿಕದ ಚಿಕಾಗೊದಲ್ಲಿ ಬಾಂಬ್ ಸೈಕ್ಲೋನ್ ಚಂಡಮಾರುತ ಅಪ್ಪಳಿಸಿದ ಪರಿಣಾಮವಾಗಿ ತೀವ್ರ ಅನಾಹುತಗಳು ವರದಿಯಾಗಿದೆ. ಹೆದ್ದಾರಿಗಳು ನಾಶಗೊಂಡಿದ್ದು, ಸಂಪರ್ಕ ಸ್ಥಗಿತಗೊಂಡಿದೆ. ವಿಮಾನಗಳ ಹಾರಾಟವಿಲ್ಲದೇ ಕ್ರಿಸ್‌ಮಸ್ ಹಬ್ಬ ಕಳೆಗುಂದಿದೆ.

ಹಿ ದು ಗ ರ ಅ ನಿ ಸಿ ಕೆ . . .



ಹಾನಿಯಿಂದ ಇಂದಿಗೂ ನರಳುತ್ತಿದ್ದಾರೆ : ಕೇಂದ್ರ ಸರ್ಕಾರವು 2016ರಲ್ಲಿ ಕೈಗೊಂಡ ನೋಟು ರದ್ದತಿ ತೀರ್ಮಾನ ಕುರಿತ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಈಗ ನಡೆಸುತ್ತಿದೆ. ನೋಟು ರದ್ದತಿ ತೀರ್ಮಾನದಿಂದಾಗಿ ದೇಶದ ಬಹು ಸಂಖ್ಯಾತ ಜನ ಸಂಕಷ್ಟಕ್ಕೆ ಸಿಲುಕಿದರು. ಆರು ವರ್ಷಗಳ ಹಿಂದೆ ಆದ ಹಾನಿಯಿಂದ ಸಣ್ಣ ಕೈಗಾರಿಕೆಗಳು, ಉದ್ಯಮಗಳು ಇಂದಿಗೂ ನರಳುತ್ತಿವೆ.

► ಹರೀಶ್ ಕೆ.ಎಂ., ಕೋಲಾರ

ಮೋಸ ಹೋಗುವುದು ತಪ್ಪಲಿದೆ : ಗ್ರಾಹಕರು ಯುಪಿಎ ಮೂಲಕ ಆನ್‌ಲೈನ್‌ನಲ್ಲಿ ಖರೀದಿಸಿದ ವಸ್ತುವಿಗೆ ಪಾವತಿಸಬೇಕಿರುವ ನಿರ್ದಿಷ್ಟ ಮೊತ್ತವು ಅವರ ಖಾತೆಯಲ್ಲೇ ಇರುವಂತೆ ಸರಕು ಅಥವಾ ಸೇವೆಯು ಗ್ರಾಹಕರ ಕೈ ಸೇರಿದ ನಂತರವಷ್ಟೇ ಆ ಮೊತ್ತವು ಅವರ ಖಾತೆಯಿಂದ ವ್ಯಾಪಾರಿಯ ಖಾತೆಗೆ ವರ್ಗಾವಣೆ ಮಾಡುವ ಸೌಲಭ್ಯವನ್ನು ಆರ್‌ಬಿಐ ಇದೀಗ ಪರಿಚಯಿಸಿರುವುದರಿಂದ ಗ್ರಾಹಕ ಮೋಸ ಹೋಗುವುದು ತಪ್ಪಲಿದೆ.

► ಅರವಿಂದ ಪಾಟೀಲ, ಬೆಳಗಾವಿ

ಸಂಪಾದಕರು :
ಪುಂಡಲೀಕ ಎನ್. ಕೇರೂರೆ,
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.
Published at : # 132, K.H. Road, Bangalore - 560027.
Printed at : Navarathna Printers, # 35, 3rd Cross, Sudhamanagar, Bangalore - 560027.